

ಕರ್ನಾಟಕ ವಿಧಾನ ಪರಿಷತ್ತು

ಚುಕ್ಕೆ ರಹಿತ ಪ್ರಶ್ನೆ ಸಂಖ್ಯೆ	395 (497)
ವಿಧಾನ ಪರಿಷತ್ತಿನ ಸದಸ್ಯರ ಹೆಸರು	ಶ್ರೀ ಬಿ.ಕೆ. ಹರಿಪ್ರಸಾದ್ (ವಿಧಾನ ಸಭೆಯಿಂದ ಚುನಾಯಿತರಾದವರು)
ಉತ್ತರಿಸಬೇಕಾದ ಸಚಿವರು	ಮಾನ್ಯ ಮುಖ್ಯಮಂತ್ರಿಯವರು
ಉತ್ತರಿಸುವ ದಿನಾಂಕ	16.12.2021

ಕ್ರ ಸಂ	ಕೋರಿದ ಮಾಹಿತಿ	ಉತ್ತರ
ಅ	ವಾಣಿಜ್ಯ ಬ್ಯಾಂಕುಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲ ಮನ್ನಾ ಲೆಕ್ಕ ಇನ್ನೂ ಪೂರ್ಣ ಪ್ರಮಾಣದಲ್ಲಿ ಬಗೆ ಹರೆಯದಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ; (ಮಾಹಿತಿ ಒದಗಿಸುವುದು)	ವಾಣಿಜ್ಯ ಬ್ಯಾಂಕುಗಳಲ್ಲಿ ಕಳೆದ 3 ವರ್ಷಗಳಲ್ಲಿ ರೈತರು ಪಡೆದಿರುವ ಬೆಳೆ ಸಾಲ ಮನ್ನಾ ಲೆಕ್ಕ ಇನ್ನೂ ಪೂರ್ಣ ಪ್ರಮಾಣದಲ್ಲಿ ಬಗೆ ಹರೆಯದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ರೈತರು ಪೂರ್ಣ ಪ್ರಮಾಣದಲ್ಲಿ ಸಾಲ ಮನ್ನಾ ಯೋಜನೆಗೆ ಅಗತ್ಯವಿರುವ ದಾಖಲೆಗಳಾದ ಆಧಾರ್, ರೇಷನ್ ಕಾರ್ಡ್ ಹಾಗೂ ಸರ್ವೆ ನಂಬರ್ ಸಲ್ಲಿಸಿದ ನಂತರ ಸರ್ಕಾರದ ಆದೇಶದ ಪ್ರಕಾರ ಪರಿಶೀಲಿಸಿ ಸಾಲ ಮನ್ನಾ ಪಾವತಿಗೆ ಕ್ರಮವಹಿಸಲಾಗುವುದು.
ಆ	ಸದರಿ ಸಾಲ ಮನ್ನಾ ವಿಚಾರವು ರೈತರನ್ನು ತೊಂದರೆಗೆ ಸಿಲುಕಿಸಿದ್ದು, ಸರ್ಕಾರಿ ಆದೇಶದಂತೆ ತಾಂತ್ರಿಕ ಸಮಸ್ಯೆ ಅನುದಾನದ ಕೊರತೆಯಿಂದಾಗಿ ಹಿಂದಿನ ಸರ್ಕಾರವು ಹೊರಡಿಸಿದ್ದ ಸಾಲ ಮನ್ನಾ ಆದೇಶವು ಸಂಪೂರ್ಣ ಅನುಷ್ಠಾನಗೊಳ್ಳದೆ ರೈತರು ತೊಂದರೆಗೆ ಸಿಲುಕಿದ್ದು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರದ ಕ್ರಮವೇನು? (ಸಂಪೂರ್ಣ ವಿಸ್ತೃತ ಮಾಹಿತಿ ಒದಗಿಸುವುದು).	<p>ಸರ್ಕಾರಕ್ಕೆ ರೈತರ ಬೆಳೆ ಸಾಲ ಮನ್ನಾ ಯೋಜನೆ 2018 ಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಆರ್ಥಿಕ ಸೌಲಭ್ಯದ ಕೊರತೆ ಕಂಡುಬಂದಿರುವುದಿಲ್ಲ.</p> <p>ಮುಂದುವರೆದು, ಸದರಿ ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಸೂಕ್ತ ತಂತ್ರಾಂಶವನ್ನು ಅಭಿವೃದ್ಧಿಗೊಳಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದೆ. ಯೋಜನೆಯ ಪ್ರಾರಂಭದ ದಿನಗಳಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಉಂಟಾಗಿದ್ದು, ಸದರಿ ಸಮಸ್ಯೆಗಳನ್ನು ತ್ವರಿತವಾಗಿ ಹಾಗೂ ಸಮರ್ಪಕವಾಗಿ ಬಗೆಹರಿಸಲಾಗಿರುತ್ತದೆ. ಆದ್ದರಿಂದ, ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಸರ್ಕಾರವು ಯಾವುದೇ ವಿಳಂಬ ನೀತಿಯನ್ನು ಅನುಸರಿಸಿರುವುದಿಲ್ಲ.</p> <p>16.57 ಲಕ್ಷ ರೈತರನ್ನು ಬೆಳೆ ಸಾಲ ಮನ್ನಾ ಯೋಜನೆಗೆ ಗುರುತಿಸಲಾಗಿತ್ತು. ಈ ಪೈಕಿ ಸುಮಾರು 4.00 ಲಕ್ಷ ರೈತರಿಗೆ ಸಹಕಾರ ಸಂಘ ಸಂಸ್ಥೆಗಳಲ್ಲಿ ಸಾಲ ಇರುವುದರಿಂದ & ಸದರಿ ಯೋಜನೆಯ ಆದೇಶದಂತೆ 01/04/2009 ಕ್ಕಿಂತ ಮುಂಚೆ ಸಾಲ ಪಡೆದವರು ಸುಮಾರು 28.5 ಸಾವಿರ ರೈತರುಗಳಿದ್ದು ಹಾಗೂ ಪಡಿತರ ಚೀಟಿ ಮತ್ತು ಆಧಾರ್ Authentication ಇಲ್ಲದೇ ಇರುವ ಕಾರಣ ಸುಮಾರು 1.3 ಲಕ್ಷ ರೈತರು ಹಾಗೂ ವಿವಿಧ ಕಾರಣಗಳಿಂದ ಸುಮಾರು 80 ಸಾವಿರ ರೈತರ ಸಾಲವನ್ನು ಬ್ಯಾಂಕ್ ವ್ಯವಸ್ಥಾಪಕರು ವಜಾಕರಿಸಿರುತ್ತಾರೆ. ಈ ಮೇಲ್ಕಂಡ ಹಿನ್ನೆಲೆಯಲ್ಲಿ ಈವರೆಗೆ ಸುಮಾರು 9.9 ಲಕ್ಷ ರೈತರಿಗೆ ರೂ. 7390.95 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿರುತ್ತದೆ. ಮುಂದುವರೆದು, ಸುಮಾರು 15 ಸಾವಿರ ರೈತರು ಈ ಯೋಜನೆಗೆ ಅಗತ್ಯವಿರುವ ದಾಖಲೆಗಳಾದ ಆಧಾರ್, ರೇಷನ್ ಕಾರ್ಡ್ ಮತ್ತು ಸರ್ವೆ ನಂಬರ್ ಮಾಹಿತಿಯನ್ನು ಬ್ಯಾಂಕಿಗೆ ನೀಡಿದ್ದಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಹಣ ಬಿಡುಗಡೆ ಮಾಡಲಾಗುವುದು. ಪ್ರಸ್ತುತ, ಸುಮಾರು 12 ಸಾವಿರ ರೈತರ ಸಾಲ ಮನ್ನಾ ಯೋಜನೆಗೆ ಹಣ ಬಿಡುಗಡೆಗೆ ಸಿದ್ಧವಾಗಿರುತ್ತದೆ. ಈ ಯೋಜನೆಯ ಫಲಾನುಭವಿಗಳಿಗೆ ಮಾರ್ಚ್-2022 ರ ಒಳಗೆ ರೈತರು ದಾಖಲೆಗಳನ್ನು ನೀಡಲು ಕಾಲಾವಕಾಶ ನೀಡಿ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು.</p>